



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

|                        |  |                    |
|------------------------|--|--------------------|
| ಭಾಗ - ೪ಎ<br>Part - IVA | ಬೆಂಗಳೂರು, ಶುಕ್ರವಾರ, ೨೧, ಮಾರ್ಚ್, ೨೦೨೫(ಫಾಲ್ಗುಣ, ೩೦, ಶಕವರ್ಷ, ೧೯೪೬)<br>BENGALURU, FRIDAY, 21, MARCH, 2025(PHALGUNA, 30, SHAKAVARSHA, 1946) | ಸಂ. ೧೭೭<br>No. 177 |
|------------------------|--|--------------------|

ಕರ್ನಾಟಕ ವಿಧಾನಸಭೆ  
ಹದಿನಾರನೇ ವಿಧಾನಸಭೆ  
ಆರನೇ ಅಧಿವೇಶನ

**ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ  
(ತಿದ್ದುಪಡಿ) ವಿಧೇಯಕ, 2025  
(2025ರ ವಿಧಾನಸಭೆಯ ವಿಧೇಯಕ ಸಂಖ್ಯೆ-25)**

ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 2) ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

**2. ಪ್ರಕರಣ 3ರ ತಿದ್ದುಪಡಿ.-** ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 2) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 3ನೇ ಪ್ರಕರಣದಲ್ಲಿ,-

(i) ಉಪಪ್ರಕರಣ (1)ರಲ್ಲಿ, "ಎಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಒಂದು ಲಕ್ಷದ ಇಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಮತ್ತು "ನಾಲ್ಕು

ಲಕ್ಷ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

- (ii) ಉಪಪ್ರಕರಣ (2)ರಲ್ಲಿ, "ಎಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಒಂದು ಲಕ್ಷದ ಇಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಮತ್ತು "ನಾಲ್ಕು ಲಕ್ಷ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

**3. ಪ್ರಕರಣ 4ರ ತಿದ್ದುಪಡಿ.-** ಮೂಲ ಅಧಿನಿಯಮದ 4ನೇ ಪ್ರಕರಣದಲ್ಲಿ,-

- (i) ಉಪಪ್ರಕರಣ (1)ರಲ್ಲಿ, "ಒಂದು ಲಕ್ಷದ ಅರವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎರಡು ಲಕ್ಷ ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;
- (ii) (2)ನೇ ಉಪಪ್ರಕರಣದಲ್ಲಿ, "ಇಪ್ಪತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಇಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**4. ಪ್ರಕರಣ 8ರ ತಿದ್ದುಪಡಿ.-** ಮೂಲ ಅಧಿನಿಯಮದ 8ನೇ ಪ್ರಕರಣದ, (2)ನೇ ಉಪಪ್ರಕರಣದ, (ಡಿ) ಖಂಡದ ಮೊದಲನೇ ಪರಂತುಕದಲ್ಲಿ, " ಮೂರು ಸಾವಿರದ ಐದುನೂರು ರೂಪಾಯಿಗಳು ಮತ್ತು ಏಳು ಸಾವಿರ ರೂಪಾಯಿಗಳು" ಎಂಬ ಪದಗಳ ಬದಲಿಗೆ "ಐದು ಸಾವಿರ ರೂಪಾಯಿಗಳು ಮತ್ತು ಹತ್ತು ಸಾವಿರ ರೂಪಾಯಿಗಳು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**5. ಪ್ರಕರಣ 10ರ ತಿದ್ದುಪಡಿ.-** ಮೂಲ ಅಧಿನಿಯಮದ 10ನೇ ಪ್ರಕರಣದ, (1)ನೇ ಉಪಪ್ರಕರಣದಲ್ಲಿ, "ಅರವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎಂಬತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**6. ಪ್ರಕರಣ 10ಇ ರ ತಿದ್ದುಪಡಿ.-** ಮೂಲ ಅಧಿನಿಯಮದ 10ಇ ಪ್ರಕರಣದಲ್ಲಿ, "ಅರವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎಂಬತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**7. ಪ್ರಕರಣ 10ಜೆ ರ ತಿದ್ದುಪಡಿ.-** ಮೂಲ ಅಧಿನಿಯಮದ 10ಜೆ ಪ್ರಕರಣದಲ್ಲಿ, "ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎಪ್ಪತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**8. ಪ್ರಕರಣ 10ಕೆ ರ ತಿದ್ದುಪಡಿ.-** ಮೂಲ ಅಧಿನಿಯಮದ 10ಜೆ ಪ್ರಕರಣದಲ್ಲಿ, "ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎಪ್ಪತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**9. ಪ್ರಕರಣ 11ರ ತಿದ್ದುಪಡಿ.-** ಮೂಲ ಅಧಿನಿಯಮದ 11ನೇ ಪ್ರಕರಣದ, (1)ನೇ ಉಪಪ್ರಕರಣದಲ್ಲಿ, "ನಲವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎಂಬತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**10. ಪ್ರಕರಣ 11ಎ ರ ತಿದ್ದುಪಡಿ.-** ಮೂಲ ಅಧಿನಿಯಮದ 11ಎ ಪ್ರಕರಣದಲ್ಲಿ:-

- (i) ಉಪಪ್ರಕರಣ (1)ರಲ್ಲಿ,-

- (ಎ) "ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ಅಧಿನಿಯಮ, 2009" ಎಂಬ ಪದಗಳು, ಆವರಣಗಳು ಮತ್ತು ಅಂಕಿಗಳ ಬದಲಿಗೆ "ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ಅಧಿನಿಯಮ, 2025" ಎಂಬ ಪದಗಳು, ಆವರಣಗಳು ಮತ್ತು ಅಂಕಿಗಳನ್ನು ಪ್ರತಿಯೋಜಿಸತಕ್ಕದ್ದು;
- (ಬಿ) "ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು
- (ಸಿ) 8ನೇ ಪರಂತುಕದಲ್ಲಿ, "ಐದು ಸಾವಿರ ರೂಪಾಯಿಗಳ" ಮತ್ತು "ಒಂದು ಲಕ್ಷ ರೂಪಾಯಿಗಳನ್ನು" ಎಂಬ ಪದಗಳ ಬದಲಿಗೆ "ಇಪ್ಪತ್ತು ಸಾವಿರ ರೂಪಾಯಿಗಳ" ಮತ್ತು "ಒಂದು ಲಕ್ಷದ ಐವತ್ತು ಸಾವಿರ ರೂಪಾಯಿಗಳನ್ನು" ಎಂಬ ಪದಗಳನ್ನು ಅನುಕ್ರಮವಾಗಿ ಪ್ರತಿಯೋಜಿಸತಕ್ಕದ್ದು.
- (ii) (5)ನೇ ಉಪ ಪ್ರಕರಣದ, (ii)ನೇ ಖಂಡದಲ್ಲಿ, "ಒಂದು ಲಕ್ಷ ರೂಪಾಯಿಗಳಿಗೆ" ಎಂಬ ಪದಗಳ ಬದಲಿಗೆ "ಎರಡು ಲಕ್ಷ ರೂಪಾಯಿಗಳಿಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**11. ಪ್ರಕರಣ 11 ಸಿ ರ ತಿದ್ದುಪಡಿ.-** ಮೂಲ ಅಧಿನಿಯಮದ 11ಸಿ ಪ್ರಕರಣದಲ್ಲಿ:-

- (i) ಉಪಪ್ರಕರಣ (1)ರಲ್ಲಿ, "ಎರಡು ಲಕ್ಷದ ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಮೂರು ಲಕ್ಷ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.
- (ii) ಉಪಪ್ರಕರಣ (2)ರಲ್ಲಿ, "ಎರಡು ಲಕ್ಷದ ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಮೂರು ಲಕ್ಷ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**12. ಪ್ರಕರಣ 11ಡಿ ನ್ನು ಬಿಟ್ಟುಬಿಡುವುದು.-** ಮೂಲ ಅಧಿನಿಯಮದ 11ಡಿ ಪ್ರಕರಣವನ್ನು ಬಿಟ್ಟುಬಿಡತಕ್ಕದ್ದು.

**13. ಪ್ರಕರಣ 12 ರ ತಿದ್ದುಪಡಿ.-** ಮೂಲ ಅಧಿನಿಯಮದ 12ನೇ ಪ್ರಕರಣದಲ್ಲಿ:-

- (i) (ಸಿ) ಖಂಡದಲ್ಲಿ,-

(ಎ) ಉಪಖಂಡ (iii)ರಲ್ಲಿ, "ಐದು ಸಾವಿರ ರೂಪಾಯಿಗಳ" " ಎಂಬ ಪದಗಳ ಬದಲಿಗೆ "ಇಪ್ಪತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(ಬಿ) ಉಪಖಂಡ (iv)ರಲ್ಲಿ, "ಎರಡು ಸಾವಿರದ ಐದುನೂರು ರೂಪಾಯಿಗಳ" " ಎಂಬ ಪದಗಳ ಬದಲಿಗೆ "ಹತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(ii) ಉಪಖಂಡ (ಸಿಸಿ)ರಲ್ಲಿ, "ಅರವತ್ತು ಸಾವಿರ ರೂಪಾಯಿಗಳ" " ಎಂಬ ಪದಗಳ ಬದಲಿಗೆ "ಎಂಬತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(iii) ಉಪಖಂಡ (ಸಿಸಿಸಿ)ರಲ್ಲಿ, " ಎರಡು ಲಕ್ಷ ಐವತ್ತು ಸಾವಿರ ರೂಪಾಯಿಗಳ" " ಎಂಬ ಪದಗಳ ಬದಲಿಗೆ "ಮೂರು ಲಕ್ಷದ ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(iv) ಖಂಡ(ಎಚ್) ರ, ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

“(i) ದೂರವಾಣಿ ಮತ್ತು ಮೊಬೈಲ್ ಕರೆಗಳು, ಚುನಾವಣಾ ಕ್ಷೇತ್ರ ಭತ್ಯೆಗಳು ಹಾಗೂ ಅಂಚೆ ವೆಚ್ಚಗಳನ್ನು ಭರಿಸಲು ಅತನು ಮಾಡಿದ ವೆಚ್ಚಗಳಿಗಾಗಿ ಪ್ರತಿ ತಿಂಗಳಿಗೆ ಒಂದು ಲಕ್ಷದ ಹತ್ತು ಸಾವಿರ ರೂಪಾಯಿಗಳು;

(ii) ಸದಸ್ಯನು, ಸದಸ್ಯನಾಗಿ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಆಪ್ತ ಸಹಾಯಕನಿಗೆ ಮತ್ತು ರೂಂಬಾಯ್‌ಗಳ ಸಂಬಳ ಎಂದು ಇಪ್ಪತ್ತೈದು ಸಾವಿರ ರೂಪಾಯಿಗಳು.”

### ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಜೀವನ ವೆಚ್ಚದಲ್ಲಿ ಗಣನೀಯ ಹೆಚ್ಚಳವಾಗಿರುತ್ತದೆ. ಆದ್ದರಿಂದ ಕರ್ನಾಟಕ ವಿಧಾನ ಮಂಡಲದವರ ಸಂಬಳ, ನಿವೃತ್ತಿ ವೇತನಗಳ ಮತ್ತು ಭತ್ಯೆಗಳ ಅಧಿನಿಯಮ, 1956ನ್ನು (1957ರ ಕರ್ನಾಟಕ ಅಧಿನಿಯಮ 2) ತಿದ್ದುಪಡಿ ಮಾಡುವ ಮೂಲಕ ಸಂಸದೀಯ ಕಾರ್ಯನಿರ್ವಾಹಕರ ಮತ್ತು ಶಾಸಕರ ಸಂಬಳಗಳನ್ನು ಮತ್ತು ಭತ್ಯೆಗಳನ್ನು ಹಾಗೂ ಕೆಲವು ಇತರ ಪ್ರಯೋಜನಗಳನ್ನು ಹೆಚ್ಚಿಸುವುದು ಅವಶ್ಯಕವೆಂದು ಪರಿಗಣಿಸಲಾಗಿದೆ.

ಆದ್ದರಿಂದ ಈ ವಿಧೇಯಕ.

### ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮದಿಂದ ವಾರ್ಷಿಕವಾಗಿ ಐವತ್ತೆರಡು ಕೋಟಿ ರೂಪಾಯಿಗಳ ಆವರ್ತಕ ಅಂದಾಜು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ.

### ಎಚ್.ಕೆ. ಪಾಟೀಲ್

ಕಾನೂನು, ನ್ಯಾಯ, ಮಾನವ ಹಕ್ಕುಗಳು  
ಹಾಗೂ ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಮತ್ತು ಪ್ರವಾಸೋದ್ಯಮ ಮಂತ್ರಿ

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ

ಕರ್ನಾಟಕ ವಿಧಾನಸಭೆ

## ಅನುಬಂಧ

**ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ  
ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 2) ರ ಉದ್ಘಾತ ಭಾಗ**

XX

XX

XX

**3. ಸಭಾಪತಿ ಮತ್ತು ಸಭಾಧ್ಯಕ್ಷರ ಸಂಬಳಗಳು ಮತ್ತು ಆತಿಥ್ಯ ಭತ್ಯೆಗಳು.-** (1) ಸಭಾಪತಿಗೆ ಒಂದು ತಿಂಗಳಿಗೆ ಎಪ್ಪತ್ತೈದು ಸಾವಿರ ರೂಪಾಯಿಗಳ ಸಂಬಳ ಮತ್ತು ಒಂದು ವರ್ಷಕ್ಕೆ ನಾಲ್ಕು ಲಕ್ಷ ರೂಪಾಯಿಗಳ ಆತಿಥ್ಯ ಭತ್ಯೆಯನ್ನು ಸಂದಾಯ ಮಾಡತಕ್ಕದ್ದು.

(2) ಸಭಾಧ್ಯಕ್ಷರಿಗೆ ಒಂದು ತಿಂಗಳಿಗೆ ಎಪ್ಪತ್ತೈದು ಸಾವಿರ ರೂಪಾಯಿಗಳ ಸಂಬಳ ಮತ್ತು ಒಂದು ವರ್ಷಕ್ಕೆ ನಾಲ್ಕು ಲಕ್ಷ ರೂಪಾಯಿಗಳ ಆತಿಥ್ಯ ಭತ್ಯೆಯನ್ನು ಸಂದಾಯ ಮಾಡತಕ್ಕದ್ದು.

XX

XX

XX

**4. ಸಭಾಪತಿ ಮತ್ತು ಸಭಾಧ್ಯಕ್ಷರ ವಾಸದ ಮನೆಗಳು.-** (1) ಸಭಾಪತಿ, ಸಭಾಧ್ಯಕ್ಷರು, ಉಪಸಭಾಪತಿ, ಉಪಸಭಾಧ್ಯಕ್ಷರು, ಪ್ರತಿಪಕ್ಷದ ನಾಯಕರು, ಸರ್ಕಾರದ ಮುಖ್ಯ ಸಚೇತಕರು ಮತ್ತು ವಿರೋಧಪಕ್ಷದ ಮುಖ್ಯ ಸಚೇತಕರು ಪ್ರತಿಯೊಬ್ಬರು ತಮ್ಮ ಅಧಿಕಾರದ ಅವಧಿ ಪೂರ್ತಿ ಮತ್ತು ಅದರ ನಿಕಟ ತರುವಾಯದ ಅರವತ್ತು ದಿವಸಗಳ ಅವಧಿಯ ಕಾಲ ಬೆಂಗಳೂರು ನಗರ ಅಥವಾ ಬೆಂಗಳೂರು ನಗರದ ಪರಿಮಿತಿಗಳಿಂದ ಮೂವತ್ತು ಕಿಲೋಮೀಟರ್ ಒಳಗೆ ಒಂದು ಸುಸಜ್ಜಿತ ಮನೆಯನ್ನು ಬಾಡಿಗೆ ಸಂದಾಯ ಮಾಡದೆ ಬಳಸಲು ಹಕ್ಕುಳ್ಳವರಾಗಿರತಕ್ಕದ್ದು. ಅಥವಾ ಅಂಥ ಸುಸಜ್ಜಿತ ಮನೆಗೆ ಬದಲಾಗಿ ತಿಂಗಳಿಗೆ ಒಂದು ಲಕ್ಷದ ಅರವತ್ತು ಸಾವಿರ ರೂಪಾಯಿಗಳ ದರದಲ್ಲಿ ಮನೆ ಬಾಡಿಗೆ ಭತ್ಯೆಗೆ ಹಕ್ಕುಳ್ಳವರಾಗಿರತಕ್ಕದ್ದು. ಈ ಉಪ-ಪ್ರಕರಣದ ಮೇರೆಗೆ ಒದಗಿಸಿದ ವಾಸದ ಮನೆಯನ್ನು ನಿಯಮಿಸಲಾದಂಥ ಶ್ರೇಣಿಗಳಲ್ಲಿ ಸುಸಜ್ಜಿತಗೊಳಿಸತಕ್ಕದ್ದು ಮತ್ತು ಅದರ ಪ್ಲಿಂತ್ ವಿಸ್ತೀರ್ಣವು ನಿಯಮಿಸಲಾದಂಥ ಮಿತಿಗಳನ್ನು ಮೀರತಕ್ಕದ್ದಲ್ಲ.

(2) ಮನೆ ಬಾಡಿಗೆ ಭತ್ಯೆಗೆ ಹಕ್ಕುಳ್ಳವರಾದ ಸಭಾಪತಿ ಅಥವಾ ಸಭಾಧ್ಯಕ್ಷರು, ನಿವಾಸದ ನಿರ್ವಹಣೆ ಹಾಗೂ ಅದನ್ನು ಉತ್ತಮವಾಗಿ ಇಟ್ಟುಕೊಳ್ಳಲು ಮತ್ತು ಆ ಮನೆಗೆ ಸೇರಿದ ತೋಟದ ರೂಪುರೇಷೆ ಹಾಗೂ ನಿರ್ವಹಣೆಗಾಗಿ ತಿಂಗಳಿಗೆ ಇಪ್ಪತ್ತು ಸಾವಿರ ರೂಪಾಯಿಗಳ ಭತ್ಯೆಗೆ ಅವರು ಹಕ್ಕುಳ್ಳವರಾಗಿರತಕ್ಕದ್ದು.

XX

XX

XX

**8. ಪ್ರವಾಸದ ಮೇಲಿರುವಾಗ ಸಭಾಪತಿ, ಉಪ-ಸಭಾಪತಿ, ಸಭಾಧ್ಯಕ್ಷ, ಉಪ-ಸಭಾಧ್ಯಕ್ಷ, ವಿರೋಧ ಪಕ್ಷದ ನಾಯಕರು ಸರ್ಕಾರಿ ಮುಖ್ಯ ಸಚೇತಕರು ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರು ಇವರುಗಳ ಪ್ರಯಾಣ ಭತ್ಯೆ ಮತ್ತು ಇತರ ಭತ್ಯೆಗಳು.-** (1) ಸಭಾಧ್ಯಕ್ಷ, ಉಪ-ಸಭಾಧ್ಯಕ್ಷ, ಸಭಾಪತಿ ಮತ್ತು ಉಪ-ಸಭಾಪತಿ, ವಿರೋಧ ಪಕ್ಷದ ನಾಯಕರು ಸರ್ಕಾರಿ ಮುಖ್ಯ ಸಚೇತಕರು ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರು ಇವರುಗಳು ತಮ್ಮ ಅಧಿಕಾರ ಸ್ಥಾನಗಳಿಗೆ ಸಂಬಂಧಿಸಿದ ಕರ್ತವ್ಯಗಳ ಮೇಲೆ ಪ್ರವಾಸ ಮಾಡುವಾಗ, ಈ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ದರಗಳು ಮತ್ತು ಷರತ್ತುಗಳ ಅನುಸಾರ ಪ್ರಯಾಣ ಮತ್ತು ದೈನಂದಿನ ಭತ್ಯೆ ಅಥವಾ ಇತರ ಭತ್ಯೆಗಳಿಗೆ ಹಕ್ಕುಳ್ಳವರಾಗಿರತಕ್ಕದ್ದು.

(2) ಭಾರತದ ಒಳಗೆ ಪ್ರವಾಸ ಮಾಡುವಾಗ, ಸಭಾಪತಿ, ಉಪ-ಸಭಾಪತಿ, ಸಭಾಧ್ಯಕ್ಷ ಮತ್ತು ಉಪ-ಸಭಾಧ್ಯಕ್ಷ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರು ಇವರು,-

(ಎ) ರೈಲಿನ ಮೂಲಕ ಮಾಡಲಾದ ಪ್ರಯಾಣಗಳಿಗಾಗಿ ಆ ರೈಲಿನಲ್ಲಿ ಲಭ್ಯವಿರುವ ಉತ್ತಮ ದರ್ಜೆಯ ಒಂದು ಪ್ರಯಾಣ ದರದ ಎರಡರಷ್ಟಕ್ಕೆ ಹಕ್ಕುಳ್ಳವರಾಗಿರತಕ್ಕದ್ದು:

XX

XX

XX

(ಡಿ) ಪ್ರಯಾಣದ ದಿನಗಳಿಗಾಗಿ ಮತ್ತು ಯಾವುದೇ ಸ್ಥಳದಲ್ಲಿ ಉಳಿದುಕೊಳ್ಳುವ ಪ್ರತಿದಿನಕ್ಕೆ ಮೂರು ಸಾವಿರ ರೂಪಾಯಿಗಳ ದಿನಭತ್ಯೆಗಳಿಗೆ ಹಕ್ಕುಳ್ಳವರಾಗಿರತಕ್ಕದ್ದು:

XX

XX

XX

**10. ಉಪ-ಸಭಾಪತಿ ಮತ್ತು ಉಪ-ಸಭಾಧ್ಯಕ್ಷರ ಸಂಬಳಗಳು.**- (1) ಉಪ-ಸಭಾಪತಿ ಮತ್ತು ಉಪ-ಸಭಾಧ್ಯಕ್ಷ ಈ ಪ್ರತಿಯೊಬ್ಬರಿಗೂ ತಿಂಗಳಿಗೆ ಅರವತ್ತು ಸಾವಿರ ರೂಪಾಯಿಗಳ ಸಂಬಳವನ್ನು ಸಂದಾಯ ಮಾಡತಕ್ಕದ್ದು.

XX

XX

XX

**10ಇ. ವಿರೋಧ ಪಕ್ಷದ ನಾಯಕನ ಸಂಬಳ.**- ವಿರೋಧ ಪಕ್ಷದ ಪ್ರತಿಯೊಬ್ಬ ನಾಯಕನಿಗೆ ತಿಂಗಳಿಗೆ ಅರವತ್ತು ಸಾವಿರ ರೂಪಾಯಿಗಳ ಸಂಬಳವನ್ನು ಸಂದಾಯ ಮಾಡತಕ್ಕದ್ದು.

XX

XX

XX

**10ಜೆ. ಸರ್ಕಾರಿ ಮುಖ್ಯ ಸಚೇತಕರಿಗೆ ಸಂಬಳ.**- ಪ್ರತಿಯೊಬ್ಬ ಸರ್ಕಾರಿ ಸಚೇತಕರಿಗೆ ತಿಂಗಳಿಗೆ ಐವತ್ತು ಸಾವಿರ ರೂಪಾಯಿಗಳ ಸಂಬಳವನ್ನು ಸಂದಾಯ ಮಾಡತಕ್ಕದ್ದು.

**10ಕೆ. ವಿರೋಧಪಕ್ಷದ ಮುಖ್ಯ ಸಚೇತಕರಿಗೆ ಸಂಬಳ.**- ಪ್ರತಿಯೊಬ್ಬ ಸರ್ಕಾರಿ ಸಚೇತಕರಿಗೆ ತಿಂಗಳಿಗೆ ಐವತ್ತು ಸಾವಿರ ರೂಪಾಯಿಗಳ ಸಂಬಳವನ್ನು ಸಂದಾಯ ಮಾಡತಕ್ಕದ್ದು.

XX

XX

XX

**11. ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರ ಸಂಬಳ.**- (1) ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಪ್ರತಿಯೊಬ್ಬ ಸದಸ್ಯನಿಗೆ ತಿಂಗಳಿಗೆ ನಲವತ್ತು ಸಾವಿರ ರೂಪಾಯಿಗಳ ಸಂಬಳವನ್ನು ಸಂದಾಯ ಮಾಡತಕ್ಕದ್ದು. ಆ ಸಂಬಳವು ಅವರನ್ನು ಕ್ರಮಬದ್ಧವಾಗಿ ಚುನಾಯಿಸಲಾಗಿದೆ ಎಂದು ಘೋಷಿಸಿದ ದಿನಾಂಕದಿಂದ ಅವರಿಗೆ ಪ್ರಾಪ್ತವಾಗತಕ್ಕದ್ದು ಅಥವಾ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಖಾಲಿ ಸ್ಥಾನವನ್ನು ತುಂಬಲು ರಾಜ್ಯಪಾಲರಿಂದ ನಾಮನಿರ್ದೇಶನ ಮಾಡಿದ ಸದಸ್ಯರ ಸಂದರ್ಭದಲ್ಲಿ ಅವರನ್ನು ಹಾಗೆ ನಾಮನಿರ್ದೇಶನ ಮಾಡಿದ ದಿನಾಂಕದಿಂದ ಅಥವಾ ಖಾಲಿಸ್ಥಾನವು ಉಂಟಾಗುವ ಮೊದಲೇ ಅಂಥ ಘೋಷಣೆ ಅಥವಾ ನಾಮನಿರ್ದೇಶನ ಮಾಡಿದ್ದರೆ ಆ ಖಾಲಿಸ್ಥಾನವು ಉಂಟಾದ ದಿನಾಂಕದಿಂದ ಅಂಥ ಸಂಬಳವು ಪ್ರಾಪ್ತವಾಗತಕ್ಕದ್ದು:

XX

XX

XX

**11ಎ. ಸದಸ್ಯರಿಗೆ ನಿವೃತ್ತಿ ವೇತನ ಇತ್ಯಾದಿ.**- (1) ಕರ್ನಾಟಕ ವಿಧಾನ ಮಂಡಲ ಸಂಬಳಗಳು, ನಿವೃತ್ತಿ ವೇತನ ಮತ್ತು ಭತ್ಯೆಗಳು (ತಿದ್ದುಪಡಿ) ಅಧಿನಿಯಮ, 2009ರಂತೆ ಐದು ವರ್ಷ ಸೇವೆಸಲ್ಲಿಸಿದ ಈ ಕೆಳಕಂಡ ಪ್ರತಿಯೊಬ್ಬ ವ್ಯಕ್ತಿ, ಎಂದರೆ,-

(i) ವಿಧಾನ ಪರಿಷತ್‌ನ ಸದಸ್ಯನಾಗಿ; ಅಥವಾ

(ii) ವಿಧಾನಸಭಾ ಸದಸ್ಯನಾಗಿ; ಅಥವಾ

(iii) ವಿಧಾನಸಭಾ ಸದಸ್ಯನಾಗಿ ಭಾಗಶಃ ಮತ್ತು ವಿಧಾನ ಪರಿಷತ್‌ನ ಸದಸ್ಯನಾಗಿ ಭಾಗಶಃ ಸೇವೆ ಸಲ್ಲಿಸಿರುವವನಿಗೆ ಅವನ ಜೀವಿತದ ಉಳಿದ ಅವಧಿಗೆ ಪ್ರತಿ ತಿಂಗಳು ಐವತ್ತು ಸಾವಿರ ರೂಪಾಯಿಗಳ ನಿವೃತ್ತಿ ವೇತನ ಸಂದಾಯವಾಗತಕ್ಕದ್ದು:

XX

XX

XX

(5) (1)ನೇ ಉಪ-ಪ್ರಕರಣದ ಮೇರೆಗೆ ನಿವೃತ್ತಿ ವೇತನಕ್ಕೆ ಹಕ್ಕುಳ್ಳವನಾದ ಪ್ರತಿಯೊಬ್ಬ ಸದಸ್ಯನಿಗೆ,-

(i) ಅವನಿಗೆ ಮತ್ತು ಅವನ ಜೊತೆಗಾರನಿಗೆ ವರ್ಗಾವಣೆ ಮಾಡಲಾಗದ ಒಂದು ಪಾಸನ್ನು ಒದಗಿಸತಕ್ಕದ್ದು ಮತ್ತು ಅದು, ಅವನು ಯಾವುದೇ ಸಮಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ರಸ್ತೆ ಸಾರಿಗೆ ಸೇವೆಗಳ ಮೂಲಕ, ಕರ್ನಾಟಕದಲ್ಲಿ 2[ಅವನು ಸಾಮಾನ್ಯವಾಗಿ ವಾಸಿಸುವ ಸ್ಥಳದಿಂದ ಕರ್ನಾಟಕದಲ್ಲಿನ ಅಥವಾ ರಾಜ್ಯದ ಹೊರಗಿನ ಯಾವುದೇ ಸ್ಥಳಕ್ಕೆ ಅದರಲ್ಲಿ ನಿಯಮಿಸಬಹುದಾದಂಥ ದರ್ಜೆಯಲ್ಲಿ ಹೋಗಿಬರಲು ಹಕ್ಕನ್ನು ನೀಡತಕ್ಕದ್ದು.

(ii) ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು, ಭಾರತದಲ್ಲಿ ವಿಮಾನದ ಮೂಲಕ ಅಥವಾ ರೈಲ್ವೆಯ ಮೂಲಕ ಒಂದು ಅಥವಾ ಹೆಚ್ಚು ಪ್ರಯಾಣಗಳಿಗೆ ಆತನು ಒಬ್ಬನೇ ಆಗಲೀ ಅಥವಾ ಆತನ ಒಬ್ಬ ಜೊತೆಗಾರನೊಂದಿಗಾಗಲೀ, ಪ್ರಯಾಣ ಮಾಡುವ ಉದ್ದೇಶಕ್ಕಾಗಿ, ಏಪ್ರಿಲ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಎರಡು ಸಮಾನ ಕಂತುಗಳಲ್ಲಿ ಸಂದಾಯ ಮಾಡಬಹುದಾದ, ಒಂದು ವರ್ಷಕ್ಕೆ ಒಂದು ಲಕ್ಷ ರೂಪಾಯಿಗಳಿಗೆ ಅರ್ಹನಾಗಿರತಕ್ಕದ್ದು.

XX

XX

XX

**11ಸಿ. ಆತಿಥ್ಯ ಭತ್ಯೆ.**- (1) ವಿರೋಧ ಪಕ್ಷದ ನಾಯಕನಿಗೆ ವರ್ಷಕ್ಕೆ ಎರಡು ಲಕ್ಷದ ಐವತ್ತು ಸಾವಿರ ರೂಪಾಯಿಗಳ ಆತಿಥ್ಯ ಭತ್ಯೆ ಸಂದಾಯವಾಗತಕ್ಕದ್ದು.

(2) ಉಪ-ಸಭಾಪತಿ, ಉಪ-ಸಭಾಧ್ಯಕ್ಷ, ಸರ್ಕಾರಿ ಮುಖ್ಯ ಸಚೇತಕ ಮತ್ತು ವಿರೋಧಪಕ್ಷದ ಮುಖ್ಯಸಚೇತಕ ಇವರಿಗೆ ವರ್ಷಕ್ಕೆ ಎರಡು ಲಕ್ಷದ ಐವತ್ತು ಸಾವಿರ ರೂಪಾಯಿಗಳ ಆತಿಥ್ಯ ಭತ್ಯೆ ಸಂದಾಯವಾಗತಕ್ಕದ್ದು.

**11ಡಿ. ಸಭಾಪತಿ, ಸಭಾಧ್ಯಕ್ಷ, ಉಪಸಭಾಪತಿ, ಉಪಸಭಾಧ್ಯಕ್ಷ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ ಸಚೇತಕರ, ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರ ಸಂಬಳ ಮತ್ತು ಭತ್ಯೆಗಳಲ್ಲಿ ಹೆಚ್ಚಳ.**- ಸಭಾಪತಿ, ಸಭಾಧ್ಯಕ್ಷ, ಉಪ-ಸಭಾಪತಿ, ಉಪ-ಸಭಾಧ್ಯಕ್ಷ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ ಸಚೇತಕರ, ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರ ಸಂಬಳ ಮತ್ತು ಭತ್ಯೆಗಳನ್ನು ಆದಾಯ ತೆರಿಗೆ ಅಧಿನಿಯಮ, 1961ರ 45ನೇ ಪ್ರಕರಣದ ವಿವರಣೆಯ (v)ನೇ ಖಂಡದ ಅಡಿಯಲ್ಲಿ ಉಪಬಂಧಿಸಲಾದ ಬೆಲೆ ಏರಿಕೆ ಸೂಚ್ಯಂಕದ ಆಧಾರದ ಮೇಲೆ 1ನೇ ಏಪ್ರಿಲ್ 2023ರಿಂದ ಪ್ರಾರಂಭವಾಗಿ ಪ್ರತಿ ಐದು ವರ್ಷಗಳಿಗೆ ಹೆಚ್ಚಳ ಮಾಡತಕ್ಕದ್ದು.

**12. ವಿಧಾನ ಸಭಾ ಸದಸ್ಯರು ಮತ್ತು ವಿಧಾನ ಪರಿಷತ್‌ನ ಸದಸ್ಯರು-ಇವರಿಗೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆಗಳು ಮತ್ತು ವೈದ್ಯಕೀಯ <sup>1</sup>[ಮತ್ತು ಇತರೆ]<sup>1</sup> ಸೌಲಭ್ಯಗಳು.**- ಈ ಅಧಿನಿಯಮದ ಮೇರೆಗೆ ರಚಿಸಲಾದ ನಿಯಮಗಳ ಮೂಲಕ ನಿರ್ಧರಿಸಲಾದಂಥ ಷರತ್ತುಗಳಿಗೆ ಒಳಪಟ್ಟು,-

XX

XX

XX

(ಸಿ) ಪ್ರತಿಯೊಬ್ಬ ಸದಸ್ಯ ಅಥವಾ ಮಾಜಿ ಸದಸ್ಯ ಮತ್ತು ಅವನೊಂದಿಗೆ ವಾಸಿಸುವ ಅಥವಾ ಅವಲಂಬಿತರಾದ ಅವನ ಕುಟುಂಬ ಸದಸ್ಯರು,-

(i) ರಾಜ್ಯ ಸರ್ಕಾರವು ನಿರ್ವಹಿಸಿಕೊಂಡು ಬರುವ ಆಸ್ಪತ್ರೆ ಅಥವಾ ಔಷಧಾಲಯದಲ್ಲಿ ಅಥವಾ ಕರ್ನಾಟಕ ವಿಧಾನ ಮಂಡಲವು ಅಧಿಸೂಚಿಸಿದ ಆಸ್ಪತ್ರೆ ಅಥವಾ ಔಷಧಾಲಯಗಳಲ್ಲಿ ನಿಯಮಿಸಬಹುದಾದಂಥ ಸ್ಥಳಾವಕಾಶ ಹಾಗೂ ನಿಯಮಿಸಬಹುದಾದಂಥ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಉಚಿತವಾಗಿ ಪಡೆದುಕೊಳ್ಳಲು;

(ii) ರಾಜ್ಯ ಸರ್ಕಾರವು ರಚಿಸಿದ ನಿಯಮಗಳಿಗೆ ಒಳಪಟ್ಟು, ಅವರು ಯಾವುದೇ ಇತರೆ ಸ್ಥಳದಲ್ಲಿ ಪಡೆದುಕೊಂಡ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗೆ ಖರ್ಚು ಮಾಡಿದ ವೆಚ್ಚಗಳನ್ನು ವಾಪಸ್ಸು ಪಡೆಯಲು;

(iii) 11ಎ ಪ್ರಕರಣದ ಅಡಿಯಲ್ಲಿ ನಿವೃತ್ತಿ ವೇತನವನ್ನು ಸ್ವೀಕರಿಸುತ್ತಿರುವ ಪ್ರತಿಯೊಬ್ಬ ಮಾಜಿ-ಸದಸ್ಯನು, ಸದರಿ ತಿಂಗಳಿನ ಅವಧಿಯಲ್ಲಿ ವೈದ್ಯಕೀಯ ಮರುಪಾವತಿಯ ಕ್ಲೇಮು ಏನಾದರೂ ಇದ್ದಲ್ಲಿ ಅದರಲ್ಲಿ ಸದರಿ ಮೊತ್ತವನ್ನು ಕಡಿತಗೊಳಿಸತಕ್ಕ ಷರತ್ತಿಗೆ ಒಳಪಟ್ಟು, ಪ್ರತಿ ತಿಂಗಳು ಐದು ಸಾವಿರ ರೂಪಾಯಿಗಳ ನಿಗದಿತ ವೈದ್ಯಕೀಯ ಭತ್ಯೆಗೆ ಹಕ್ಕುಳ್ಳವನಾಗಿರತಕ್ಕದ್ದು.

(iv) 11ಬಿ ಪ್ರಕರಣದ ಅಡಿಯಲ್ಲಿ ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಪ್ರತಿಯೊಬ್ಬ ವ್ಯಕ್ತಿಯು, ಪ್ರತಿ ತಿಂಗಳಿಗೆ ಎರಡು ಸಾವಿರದ ಐದು ನೂರು ರೂಪಾಯಿಗಳ ನಿಗದಿತ ವೈದ್ಯಕೀಯ ಭತ್ಯೆಗೆ ಅರ್ಹನಾಗಿರತಕ್ಕದ್ದು.

(ಸಿಸಿ) ವಿಧಾನ ಸಭೆಯ ಮತ್ತು ವಿಧಾನ ಪರಿಷತ್ತಿನ ಪ್ರತಿಯೊಬ್ಬ ಸದಸ್ಯನು, ಚುನಾವಣಾ ಕ್ಷೇತ್ರ ಪ್ರಯಾಣ ಭತ್ಯೆಯಾಗಿ ಪ್ರತಿ ತಿಂಗಳಿಗೆ ಅರವತ್ತು ಸಾವಿರ ರೂಪಾಯಿಗಳ ಮೊಬಲಗನ್ನು ನಿಯಮಿಸಬಹುದಾದ ರೀತಿಯಲ್ಲಿ ಸ್ವೀಕರಿಸಲು ಹಕ್ಕುಳ್ಳವನಾಗಿರತಕ್ಕದ್ದು.

(ಸಿಸಿಸಿ) ಸಚಿವ, ರಾಜ್ಯ ಸಚಿವ, ಉಪ-ಸಚಿವ, ಸಭಾಪತಿ, ಸಭಾಧ್ಯಕ್ಷ, ಉಪ-ಸಭಾಪತಿ, ಉಪ-ಸಭಾಧ್ಯಕ್ಷ, ವಿರೋಧ ಪಕ್ಷದ ನಾಯಕ, ಸರ್ಕಾರಿ ಮುಖ್ಯ ಸಚೇತಕ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕ ಇವರೂ ಸೇರಿದಂತೆ ಪ್ರತಿಯೊಬ್ಬ ಸದಸ್ಯನು, ಪ್ರತಿ ಹಣಕಾಸು ವರ್ಷದಲ್ಲಿ, ನಿಯಮಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ಒಂದು ಅಥವಾ ಹೆಚ್ಚಿನ ಪ್ರಯಾಣಗಳನ್ನು ಒಬ್ಬನೇ ಆಗಲಿ ಅಥವಾ ಜೊತೆಗಾರನೊಂದಿಗೆ ಆಗಲಿ ಭಾರತದಲ್ಲಿ ವಿಮಾನದಲ್ಲಾಗಲಿ ಅಥವಾ ರೈಲ್ವೆಯ ಮೂಲಕ ಯಾವುದೇ ದರ್ಜೆಯಲ್ಲಿ ಪ್ರಯಾಣ ಮಾಡಲು ಪ್ರವಾಸದ ಉದ್ದೇಶಕ್ಕಾಗಿ ಏಪ್ರಿಲ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಎರಡು ಲಕ್ಷದ ಐವತ್ತು ಸಾವಿರ ರೂಪಾಯಿಗಳನ್ನು ಎರಡು ಸಮಾನ ಕಂತುಗಳಲ್ಲಿ ಪಡೆದುಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು. ಅಂಥ ಪ್ರಯಾಣಗಳನ್ನು ಮಾಡಿದಾಗ ಸದಸ್ಯರು ಪ್ರಯಾಣ ಅಥವಾ ದಿನಭತ್ಯೆ ಪಡೆಯಲು ಹಕ್ಕುಳ್ಳವರಾಗಿರತಕ್ಕದ್ದಲ್ಲ.

XX

XX

XX

(ಹೆಚ್) ಪ್ರತಿಯೊಬ್ಬ ಸದಸ್ಯನಿಗೂ ಈ ಮುಂದಿನ ಭತ್ಯೆಗಳು ಸಂದಾಯ ವಾಗತಕ್ಕದ್ದು,-

(i) ದೂರವಾಣಿ ಮತ್ತು ಮೊಬೈಲ್ ಕರೆಗಳಿಗಾಗಿ ಅವನು ಭರಿಸಿದ ವೆಚ್ಚಗಳಿಗಾಗಿ ತಿಂಗಳಿಗೆ ಇಪ್ಪತ್ತು ಸಾವಿರ ರೂಪಾಯಿಗಳು;

(ii) ಚುನಾವಣಾ ಕ್ಷೇತ್ರ ಭತ್ಯೆಗಳಾಗಿ ಅರವತ್ತು ಸಾವಿರ ರೂಪಾಯಿ;

(iii) ಅಂಚೆ ವೆಚ್ಚಗಳ ಸಂಬಂಧ ಐದು ಸಾವಿರ ರೂಪಾಯಿ;

(iv) ಸದಸ್ಯನು, ಸದಸ್ಯನಾಗಿ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಆಪ್ತ ಸಹಾಯಕನಿಗೆ ಮತ್ತು ರೂಂಬಾಯ್‌ಗಳ ಸಂಬಳ ಎಂದು ಹತ್ತು ಸಾವಿರ ರೂಪಾಯಿ.

XX

XX

XX



**KARNATAKA LEGISLATIVE ASSEMBLY  
SIXTEENTH LEGISLATIVE ASSEMBLY  
SIXTH SESSION  
THE KARNATAKA LEGISLATURE SALARIES, PENSIONS  
AND ALLOWANCES (AMENDMENT) BILL, 2025  
(LA Bill No. 25 of 2025)**

A Bill further to amend the Karnataka Legislature Salaries, Pensions and Allowances Act, 1956.

Whereas it is expedient further to amend the Karnataka Legislature Salaries, Pensions and Allowances Act, 1956 (Karnataka Act 2 of 1957) for the purposes hereinafter appearing;

Be it enacted by the Karnataka State Legislature in the Seventy sixth year of the Republic of India, as follows:-

**1. Short title and commencement.-** (1) This Act may be called the Karnataka Legislature Salaries, Pensions and Allowances (Amendment) Act, 2025.

(2) It shall come into force at once.

**2. Amendment of section 3.-** In the Karnataka Legislature Salaries, Pensions and Allowances Act, 1956 (Karnataka Act 2 of 1957), (hereinafter referred to as the Principal Act), in section 3,-

- (i) in sub-section (1), for the words " seventy five thousand rupees ", the words "one lakh twenty five thousand rupees" and for the words " four lakhs rupees", the words "five lakh rupees" shall be substituted;
- (ii) in sub-section (2), for the words " seventy five thousand rupees ", the words " one lakh twenty five thousand rupees rupees" and for the words " four lakhs rupees", the words "five lakh rupees" shall be substituted.

**3. Amendment of section 4. -** In section 4 of the Principal Act,-

- (i) in sub-section (1), for the words "one lakh sixty thousand rupees", the words "two lakh fifty thousand rupees" shall be substituted.
- (ii) in sub-section (2), for the words "twenty thousand rupees", the words "twenty five thousand rupees" shall be substituted.

**4. Amendment of section 8.-** In section 8 of the Principal Act, in sub-section (2), in clause (d), in first proviso, for the words “three thousand five hundred rupees and seven thousand rupees” the words “five thousand rupees and ten thousand rupees” shall be substituted.

**5. Amendment of section 10.-** In section 10 of the Principal Act, in sub-section (1), for the words " sixty thousand rupees", the words "eighty thousand rupees" shall be substituted;

**6. Amendment of section 10E.-** In section 10E of the Principal Act, for the words " sixty thousand rupees", the words "eighty thousand rupees" shall be substituted.

**7. Amendment of section 10J.-** In section 10J of the Principal Act, for the words " fifty thousand rupees ", the words "seventy thousand rupees" shall be substituted.

**8. Amendment of section 10K.-** In section 10K of the Principal Act, for the words " fifty thousand rupees ", the words "seventy thousand rupees" shall be substituted.

**9. Amendment of section 11.-** In section 11 of the Principal Act, in sub-section (1), for the words "forty thousand rupees", the words "eighty thousand rupees" shall be substituted.

**10. Amendment of section 11A.-** In section 11A of the Principal Act,-

(i) in sub-section (1),-

(a) for the words, brackets and figures “the Karnataka Legislature Salaries, Pensions and Allowances (Amendment) Act, 2009”, the words, brackets and figures " the Karnataka Legislature Salaries, Pensions and Allowances (Amendment) Act, 2025" shall be substituted;

(b) for the words "fifty thousand rupees", the words "seventy five thousand rupees" shall be substituted; and

(c) in the eighth proviso, for the words “rupees five thousand” and “rupees one lakh” the words “rupees twenty thousand” and “ rupees one lakh fifty thousand” shall respectively be substituted.

(ii) in sub-section (5), in clause (ii) for the words "one lakh rupees", the words "two lakh rupees" shall be substituted.

**11. Amendment of section 11C.-** In section 11C of the Principal Act,-

- (i) in sub-section (1), for the words "two lakhs fifty thousand rupees", the words "three lakh rupees" shall be substituted.
- (ii) in sub-section (2), for the words "two lakhs fifty thousand rupees ", the words "three lakh rupees " shall be substituted.

**12. Omission of section 11D.-** section 11D of the Principal Act shall be omitted.

**13. Amendment of section 12.-** In section 12 of the Principal Act,-

- (i) in clause (c),-
  - (a) in sub-clause(iii) for the words "five thousand rupees" the words "twenty thousand rupees" shall be substituted.
  - (b) in sub-clause(iv) for the words "rupees two thousand five hundred" the words "rupees ten thousand" shall be substituted.
- (ii) in clause (cc) for the words "sixty thousand rupees" the words "eighty thousand rupees" shall be substituted.
- (iii) in clause (ccc) for the words "two lakh fifty thousand rupees" the words "three lakh fifty thousand rupees" shall be substituted.
- (iv) for clause (h), the following shall be substituted, namely:-
  - "(i) one lakh ten thousand rupees per month towards meeting the expenditure incurred by him on telephone and cell phone calls, constituency allowances and postal charges;
  - (ii) twenty five thousand rupees as the salary of the personal Assistant and the Room Boy of the Member in the discharge of his duties as a member."

**STATEMENT OF OBJECTS AND REASONS**

There is a considerable increase in the cost of living. Therefore, it is considered necessary to enhance the salaries and allowances of the parliamentary functionaries and the legislators and certain other benefits by amending the Karnataka Legislature Salaries, Pensions and Allowances Act, 1956 (Karnataka Act 2 of 1957).

Hence, the Bill.

## FINANCIAL MEMORANDUM

There will be a recurring approximate additional expenditure of Rupees Fifty two crores per annum from the proposed legislative measure.

**H.K. PATIL**

Minister for Law, Justice, Human Rights  
and Parliamentary Affairs and Legislation  
and Tourism

**M.K. VISHALAKSHI**

Secretary  
Karnataka Legislative Assembly

## ANNEXURE

**Extract from the Karnataka Legislature Salaries, Pensions and Allowances Act, 1956  
(Karnataka Act 2 of 1957)**

xxx

xxx

xxx

**3. Salaries and sumptuary allowances of Chairman and Speaker.-** (1) There shall be paid to the Chairman a salary of seventy five thousand rupees per mensem and a sumptuary allowance of four lakhs rupees per annum.

(2) There shall be paid to the Speaker a salary of seventy five thousand rupees per mensem and a sumptuary allowance of four lakhs rupees per annum.

xxx

xxx

xxx

**4. Residences of Chairman, Speaker etc.,-** (1) The Chairman,. Speaker, Deputy Chairman, Deputy Speaker, Leader of Opposition, Government Chief Whip and Opposition Chief Whip each shall be entitled to the use of a furnished residence in the City of Bangalore within thirty kilometers from the limits of the City of Bangalore throughout his term of office and for a period of 3[sixty days]3 immediately thereafter, or, in lieu of such furnished residence, to a house rent allowance at the rate of one lakh sixty thousand rupees per mensem. The residence provided under this sub-section shall be furnished on such scales and the plinth area thereof shall not exceed such limits, as may be prescribed.

(2) The Chairman or the Speaker who is entitled to a house rent allowance, shall be entitled for an allowance of twenty thousand rupees per mensem for maintenance and upkeep of the residence and for layout and maintenance of gardens included in such residence.

xxx

xxx

xxx

**8. Travelling and other allowances of the Chairman, the Deputy Chairman, the Speaker and the Deputy Speaker, the Leaders of the Opposition ,the Government Chief Whips and the Opposition Chief Whips on tours.-** (1) The Chairman, the Deputy Chairman, the Speaker and the Deputy Speaker, the Leaders of the Opposition ,the

Government Chief Whips and the Opposition Chief Whips shall be entitled while touring on duty connected with their offices to travelling and daily or other allowances at the rates and upon the conditions specified in this section.

(2) While touring inside India the Chairman, the Deputy Chairman, the Speaker and the Deputy Speaker, the Leaders of the Opposition, the Government Chief Whips and the Opposition Chief Whips shall be entitled,—

(a) for journeys by train to two times the single fare of the highest class available in the train:

xxx

xxx

xxx

(d) to daily allowance at rupees three thousand per day for the days of journey and for the days of halt at any place:

xxx

xxx

xxx

**10. Salaries of Deputy Chairman and Deputy Speaker.-** (1) There shall be paid to the Deputy Chairman and to the Deputy Speaker each a salary of sixty thousand rupees per mensem.

xxx

xxx

xxx

**10E. Salary to the Leader of the Opposition.-** There shall be paid to each Leader of the Opposition a salary of sixty thousand rupees per mensem.

xxx

xxx

xxx

**10J. Salary to the Government Chief Whip.-** There shall be paid to each Government Chief Whip a salary of fifty thousand rupees per mensem.

xxx

xxx

xxx

**10K. Salary to the Opposition Chief Whip.-** There shall be paid to each Opposition Chief Whip a salary of fifty thousand rupees per mensem.

xxx

xxx

xxx

**11. Salary of members of the Legislative Assembly and the Legislative Council.-** (1) There shall be paid to every member of the Legislative Assembly or of the Legislative Council a salary of forty thousand rupees per mensem which shall accrue to him from the day on which he is declared duly elected, or, in the case of a member nominated by the Governor to fill a seat in the Legislative Assembly or the Legislative Council, from the date on which he is so nominated, or, if such declaration or nomination is made before the vacancy occurs, from the date of occurrence of the vacancy:

xxx

xxx

xxx

**11A. Pension to the members etc.-** (1) With effect from the date of commencement of the Karnataka Legislature Salaries, Pensions and Allowances (Amendment) Act, 2009 there shall be paid to every person who has served for a period of five years as,-

(i) a member of the Legislative Council; or

(ii) a member of the Legislative Assembly; or

(iii) partly as a member of the Legislative Assembly and partly as a member of the Legislative Council, a pension at the rate of fifty thousand rupees per mensem for the remainder of his life.

XXX

XXX

XXX

(5) Every member entitled to pension under sub-section (1) , -

(i) shall be provided with one non transferable pass for him and his companion which shall entitle them at any time to travel by road transport services of the Karnataka State Road Transport Corporation from the ordinary place of residence of such member in Karnataka to any place in the State of Karnataka or outside the State and back in such class of accommodation therein as may be prescribed;

(ii) shall for every financial year be entitled to receive in such manner and subject to such conditions, as may be prescribed, a sum of rupees one lakh per annum payable in two equal installments in the months of April and October for the purpose of travelling either single or with a companion in one or more journeys by air or by railway in India.

XXX

XXX

XXX

**11C. Sumptuary allowance.-** (1) The Leaders of the Opposition shall be paid a sumptuary allowance of two lakh fifty thousand rupees per annum.

(2) The Deputy Chairman, the Deputy Speaker, the Government Chief Whips and the Opposition Chief Whips shall be paid a sumptuary allowance of two lakh fifty thousand rupees per annum.

XXX

XXX

XXX

**11D. Increase in Salary and Allowances of the Chairman, the Speaker, the Deputy Chairman, the Deputy Speaker, the Leaders of Opposition, the Government Chief whips, the Opposition Chief Whips, the members of the Legislative Assembly and the Legislative Council.-** The salary and allowances of the Chairman, the Speaker, the Deputy Chairman, the Deputy Speaker, the Leaders of Opposition, the Government Chief whips, the Opposition Chief Whips, the members of the Legislative Assembly and the Legislative Council shall be increased after every five years commencing from 1st April, 2023 on the basis of Cost Inflation Index provided under clause (v) of Explanation to section 48 of the Income-tax Act, 1961.

XXX

XXX

XXX

**12. Travelling and daily allowances of, and medical and other facilities to, members of the Legislative Assembly and the Legislative Council.- Subject to such conditions as may be determined by rules made under this Act,—**

XXX

XXX

XXX

(c) Every member or on ex-member and the members of his family who are residing with and are dependent on him shall be entitled,—

(i) free of charge to such accommodation in hospitals and dispensaries maintained by the State Government or in hospitals or dispensaries notified by the Karnataka Legislature and to such medical attendance and treatment as may be prescribed;

(ii) subject to rules made by the State Government to reimbursement of expenses incurred by him for medical attendance and treatment obtained at any other place.

(iii) every ex-member who is in receipt of the pension under section 11A shall be entitled to fixed medical allowance of rupees five thousand per month, subject to the condition that the said amount shall be deducted in the medical reimbursement claim if any during the said month.

(iv) Every person who is drawing family pension under section 11B shall be entitled to rupees two thousand five hundred per month as fixed medical allowance.

(cc) Every member of the Legislative Assembly and of the Legislative Council shall be entitled to receive in the prescribed manner, a sum of sixty thousand rupees per month as constituency Traveling Allowance.

(ccc) Every member including a Minister, a Minister of State, a Deputy Minister, a Chairman, a Speaker, a Deputy Chairman, a Deputy Speaker, a Leader of the Opposition and a Government Chief Whip and a Opposition Chief Whip shall, for every financial year, be entitled to receive in such manner and subject to such conditions, as may be prescribed, a sum of rupees two lakh fifty thousand rupees in two equal instalments payable in the months of April and October for the purpose of travelling either single or with a companion in one or more journeys by air or by any class or by any railway in India. A member shall not be entitled to any travelling or daily allowance for such journeys.

**XXX**

**XXX**

**XXX**

(h) every member shall be paid an allowance of,-

- (i) twenty thousand rupees per month towards meeting the expenditure incurred by him on telephone and cell phone calls
- (ii) sixty thousand rupees per month as constituency allowances;
- (iii) five thousand rupees per month on postal charges;
- (iv) twenty thousand rupees as the salary of the Personal Assistant and the Room Boy of the Member; in the discharge of his duties as a member.

**XXX**

**XXX**

**XXX**